

ವಿಶ್ವ ಜೈವಿಕ ಇಂಧನ ದಿನಾಚರಣೆ

ಚಿತ್ರದುರ್ಗ ಆ. 19 : ಪರಿಸರವನ್ನು ಯಾರೂ ನಿರ್ಲಕ್ಷಿಸಬಾರದು. ಅಂತಹ ದೇಶದಲ್ಲಿ ಪ್ರಾಕೃತಿಕ ವೈಪರೀತ್ಯಗಳು ಉಂಟಾಗುತ್ತವೆ. ಮರಗಳಿದ್ದರೆ ಮಾನವ. ಮರ; ಮಾನವ ಬದುಕಿಗೆ ವರ. ವರವಾಗಿರುವ ಮರಗಳನ್ನು ಬೆಳೆಸಬೇಕು. ಸ್ವಾರ್ಥದ ಕಾರಣದಿಂದ ಫಲ ಕೊಡುವ ಮರಗಳನ್ನು ಬೆಳೆಸುತ್ತಾರೆ. ಅದರ ಜೊತೆ ನೆರಳು ಕೊಡುವ ಆಮ್ಲಜನಕ ನೀಡು ಪ್ರಾಣಿಪಕ್ಷಿಗಳಿಗೆ ಆಹಾರ ಕೊಡುವ ಮರಗಳನ್ನೂ ಬೆಳೆಸಬೇಕು ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಬೆಂಗಳೂರು, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯ, ಜಿಲ್ಲಾ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಮತ್ತು ಪ್ರಾತ್ಯಕ್ಷತಾ ಕೇಂದ್ರ, ಜಿಲ್ಲಾ ಜೈವಿಕ ಇಂಧನ ಉಸ್ತುವಾರಿ ಸಮಿತಿ ಮತ್ತು ಸ್ಟೀಟ್ ಮುಂದಾಳು ಸ್ವಯಂ ಸೇವಾ ಸಂಸ್ಥೆ ಚಿತ್ರದುರ್ಗ ಇವರ ಸಹಯೋಗದಲ್ಲಿ ನಡೆದ ವಿಶ್ವ ಜೈವಿಕ ಇಂಧನ ದಿನಾಚರಣೆಯನ್ನು ಜೈವಿಕ ಇಂಧನ ಗಿಡನೆಟ್ಟು ಮತ್ತು ವಾಹನಕ್ಕೆ ಜೈವಿಕ ಇಂಧನ ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಮಾನವ ಮಾನವ ಸಂತತಿಯನ್ನು ಮಾತ್ರ ನೋಡುತ್ತಾನೆ. ಮಾನವ ಕುಲ ತನ್ನ ಉಳಿವಿಗಾಗಿ ಹೇಗೆ ಹೋರಾಡುತ್ತಾನೋ ಅದರಂತೆ ವೃಕ್ಷ ಸಂತತಿಯ ಉಳಿವಿಗಾಗಿ ಶ್ರಮಿಸಬೇಕು. ಪರಿಸರವನ್ನು ಯಾರೂ ನಿರ್ಲಕ್ಷಿಸಬಾರದು. ಅಂತಹ ದೇಶದಲ್ಲಿ ಪ್ರಾಕೃತಿಕ ವೈಪರೀತ್ಯಗಳು ಉಂಟಾಗುತ್ತವೆ. ಮರಗಳಿದ್ದರೆ ಮಾನವ. ಮರ; ಮಾನವ ಬದುಕಿಗೆ ವರ. ವರವಾಗಿರುವ ಮರಗಳನ್ನು ಬೆಳೆಸಬೇಕು. ಫಲ ಕೊಡುವ ಮರಗಳು : ಸ್ವಾರ್ಥದ ಕಾರಣದಿಂದ ಫಲ ಕೊಡುವ ಮರಗಳನ್ನು ಬೆಳೆಸುತ್ತಾರೆ. ಅದರ ಜೊತೆ ನೆರಳು ಕೊಡುವ, ಆಮ್ಲಜನಕ ನೀಡುವ, ಪ್ರಾಣಿಪಕ್ಷಿಗಳಿಗೆ ಆಹಾರ ಕೊಡುವ ಮರಗಳನ್ನೂ ಬೆಳೆಸಬೇಕು. ಜೈವಿಕ ಇಂಧನಕ್ಕೆ ಸಂಬಂಧಿಸಿದ ಮರಗಳು ಬೇಕಿದೆ. ಬರಿದಾಗುವ ಇಂಧನಕ್ಕೆ ಪರ್ಯಾಯವಾಗಿ ಬದಲಿ ಇಂಧನವನ್ನು ಮಾಡಿಕೊಳ್ಳಬೇಕಿದೆ. ದುಬೈ, ಮಸ್ಕಟ್ ಮೊದಲಾದ ಇಂಧನವಿರುವ ರಾಷ್ಟ್ರಗಳು ನಮ್ಮದು ಮುಗಿದುಹೋಗುವ ಸಂಪನ್ಮೂಲಗಳೆಂದು ಅರಿತು ಮರ ಗಿಡ ಕೃತಕ ಬೆಟ್ಟಗಳನ್ನು ಪರ್ಯಾಯ ಇಂಧನಕ್ಕಾಗಿ ಬೆಳೆಸುತ್ತಿದ್ದಾರೆ. ಅವರು ಸಂಪನ್ಮೂಲದ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿದ್ದಾರೆ. ಅವರಂತೆ ನಾವೂ ಬದಲಿ ಇಂಧನದ ಬಗ್ಗೆ ಜಾಗರೂಕರಾಗಬೇಕಿದೆ ಎಂದರು.

ಉಪಅರಣ್ಯ ಸಂರಕ್ಷಣಾಧಿಕಾರಿ ಎಂ.ಕೆ.ಚೋಳರಾಜಪ್ಪ ಮಾತನಾಡಿ, ಚಿತ್ರದುರ್ಗದ ಜನ ಬೇವಿನ ಗಿಡಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಬೆಳೆಸುತ್ತಿದ್ದಾರೆ. ಗಿಡಗಳನ್ನು ಬೆಳೆಸಬೇಕು, ಉಳಿಸಬೇಕು. ಕಚ್ಚಾತ್ಯಲವನ್ನು ನಾವು ವಾಪಾಸ್ ಪಡೆಯಲು ಸಾಧ್ಯವಿಲ್ಲ. ಇಂಧನ ಸಮಸ್ಯೆ ಬಗೆಹರಿಯಬೇಕೆಂದರೆ ಜೈವಿಕ ಇಂಧನ ಮೊರೆ ಹೋಗಬೇಕಿದೆ. ನಮ್ಮ ದೇಶದಲ್ಲಿ ಶೇ.20ರಷ್ಟು ಮಾತ್ರ ಇಂಧನ ತೈಲ ಉತ್ಪತ್ತಿಯಾಗುತ್ತಿದೆ. ಉಳಿದ ಶೇ.80ರಷ್ಟು ಇಂಧನವನ್ನು ನಾವು ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ. ಕಚ್ಚಾತ್ಯಲ ಮುಗಿದುಹೋಗುವ ಸಂಪನ್ಮೂಲ. ಹಾಗಾಗಿ ಜೈವಿಕ ಇಂಧನದತ್ತ ಹೋಗಬೇಕು.

ಜೈವಿಕ ಇಂಧನ ಉತ್ಪತ್ತಿ ಮಾಡುವ ಸಸಿಗಳನ್ನು ಹೆಚ್ಚಾಗಿ ಬೆಳೆಯಬೇಕಿದೆ. ಅವು ನಮಗೆ ಅತ್ಯಂತ ದೊಡ್ಡ ಸಂಪನ್ಮೂಲವಾಗಲಿದೆ. ಇದರಿಂದ ಯಾವುದೇ ಹಾನಿ ಇಲ್ಲ. ಕಾರ್ಬನ್‌ನ್ನು ಉಸಿರಾಡುವ ಶಕ್ತಿ ಇರುವುದು ಗಿಡ ಮರಗಳಿಗೆ ಮಾತ್ರ ಎಂದು ತಿಳಿಸಿದರು.

ಸ್ವೀಚ್ ಸಂಸ್ಥೆಯ ವ್ಯವಸ್ಥಾಪಕ ಸಂಶೋಷಣೆ ಮಾತನಾಡಿ, ಇಂಧನ ಎಂದರೆ ಶಕ್ತಿ ಕೊಡುವುದು. ಇಂಧನ ಇಲ್ಲದೆ ವಾಹನ ಚಲಿಸುವುದಿಲ್ಲ. ಮಾನವನಿಗೆ ಆಹಾರವೇ ಇಂಧನ. ಕಾರ್ಬನ್‌ನಿಂದ ವಾತಾವರಣದಲ್ಲಿ ಹವಾಮಾನ ವೈಪರೀತ್ಯವಾಗುತ್ತಿದೆ. ಅತೀವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿದೆ. ನವೀಕರಣ ಇಂಧನಗಳನ್ನು ಬೆಳೆಸಬೇಕು ಎಂದು ಹೇಳಿದರು.

ಸ್ವೀಚ್ ಸಂಸ್ಥೆ ಕಾರ್ಯದರ್ಶಿ ಎಚ್.ಶೇಷಪ್ಪ ಮಾತನಾಡಿ, ಜೈವಿಕ ಇಂಧನ ಸಮರ್ಪಕವಾಗಿ ಉತ್ಪಾದನೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರು ತಮ್ಮ ಮನೆ, ರಸ್ತೆ, ಪಾರ್ಕ್ ಮೊದಲಾದ ಕಡೆಗಳಲ್ಲಿ ಒಂದೊಂದು ಗಿಡವನ್ನು ನೆಟ್ಟು ಪರಿಸರ ಕಾಳಜಿ ಮೆರೆಯಬೇಕೆಂದರು.

ಜಿಲ್ಲಾ ಜೈವಿಕ ಇಂಧನ ಸಂಶೋಧನೆ ಮಾಹಿತಿ ಮತ್ತು ಪ್ರಾತ್ಯಕ್ಷಿಕಾ ಕೇಂದ್ರದ ಮುಖ್ಯಸಂಯೋಜಕ ಡಾ. ಪಿ.ಬಿ. ಭರತ್ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ದೇಹ ಆರೋಗ್ಯಕ್ಕೆ ರಕ್ತ ಪರಿಚಲನೆ ಎಷ್ಟು ಮುಖ್ಯವೋ ಹಾಗೆ ಸಾರಿಗೆ ವ್ಯವಸ್ಥೆಗೆ ಇಂಧನವೂ ಮುಖ್ಯ. ಪರ್ಯಾಯ ಇಂಧನ. 2012ರಲ್ಲಿ ನಮ್ಮ ಜೈವಿಕ ಕೇಂದ್ರ ಆರಂಭವಾಯಿತು. ಈ ಮೂಲಕ ಹಲವಾರು ಕೆಲಸ ಕಾರ್ಯಗಳನ್ನು ಮಾಡಲಾಗುತ್ತಿದೆ. ಜಾಗೃತಿ, ಮಾಹಿತಿ, ತರಬೇತಿ ನೀಡಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಎನ್.ಜಿ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜಿ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಸಿ.ಶಾಂತಪ್ಪ ಮೊದಲಾದವರಿದ್ದರು.

ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಪ್ರಾರ್ಥಿಸಿದರು. ಡಾ. ಬಿ.ಸಿ.ಶಾಂತಪ್ಪ ಸ್ವಾಗತಿಸಿದರು. ಸುನಿಲ್‌ಕುಮಾರ್ ಬಿ.ಕೆ. ನಿರೂಪಿಸಿದರು. ಜೆ. ಸತೀಶ್ ವಂದಿಸಿದರು.





